



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

Bangalore Development Authority

ಸಂಖ್ಯೆ :
No.

ಬೆಂಗಳೂರು/ನಯೋಸ/PRL-26/2020-21/ 13 8 2 /2021-22.

ದಿನಾಂಕ :

Date : 6/12/2021

ಕಾರ್ಯಾದೇಶ

ವಿಷಯ:- ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕುಂಬಳಗೋಡು ಗ್ರಾಮದ ಸರ್ವೆ ನಂ. 117/2, 117/3, 117/5, 117/6, 117/7, 117/8, 117/11 ಮತ್ತು 117/12 ರಲ್ಲಿನ 39153.01 ಚ.ಮೀ (09 ಎಕರೆ - 27 ಗುಂಟೆ) ವಿಸ್ತೀರ್ಣದ ಪ್ರದೇಶಕ್ಕೆ ಶ್ರೀ ಎಂ.ವಿ. ಕಾರ್ತಿಕ್ ರವರ ಪರವಾಗಿ ವಸತಿ ಬಡಾವಣೆ ನಕ್ಷೆಯನ್ನು ಅನುಮೋದನೆ ನೀಡುವ ಬಗ್ಗೆ.

- ಉಲ್ಲೇಖ:-**
1. ಶ್ರೀ ಎಂ.ವಿ. ಕಾರ್ತಿಕ್ ರವರ ಅರ್ಜಿ ದಿನಾಂಕ 30.01.2021.
 2. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ 17.07.2021, ದಿನಾಂಕ 17.07.2021.
 3. ಈ ಕಛೇರಿ ಪತ್ರ ಸಂಖ್ಯೆ ಬೆಂಗಳೂರು/ನಯೋಸ/PRL-26/2020-21/708/2021-22, ದಿನಾಂಕ 03.08.2021.
 4. ಕೆನರಾ ಬ್ಯಾಂಕ್ ಚಲನ್ ನಂ. 8872 ಮತ್ತು 8873, ದಿನಾಂಕ 24.08.2021.
 5. ಅರ್ಜಿದಾರರ ಮನವಿ ದಿನಾಂಕ 13.09.2021.
 6. ಈ ಕಛೇರಿ ಪತ್ರ ಸಂಖ್ಯೆ ಬೆಂಗಳೂರು/ನಯೋಸ/PRL-26/2020-21/983/2021-22, ದಿನಾಂಕ 15.09.2021.
 7. ಅಧಿಕ ಜಿಲ್ಲಾ ನೋಂದಣಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ರವರ ಕಛೇರಿಯಲ್ಲಿ ನೋಂದಾಯಿಸಲ್ಪಟ್ಟ ಪರಿತ್ಯಾಜನಾ ಪತ್ರ BDA-1-02255-2021-22, ಸಿ.ಡಿ. ನಂ. BDAD914, ದಿನಾಂಕ 13.10.2021.

ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕುಂಬಳಗೋಡು ಗ್ರಾಮದ ಸರ್ವೆ ನಂ. 117/2, 117/3, 117/5, 117/6, 117/7, 117/8, 117/11 ಮತ್ತು 117/12 ರಲ್ಲಿನ 39153.01 ಚ.ಮೀ (09 ಎಕರೆ - 27 ಗುಂಟೆ) ವಿಸ್ತೀರ್ಣದ ಪ್ರದೇಶಕ್ಕೆ ವಸತಿ ಬಡಾವಣೆ ನಕ್ಷೆಯನ್ನು ಅನುಮೋದಿಸುವಂತೆ ಉಲ್ಲೇಖ [1] ರಲ್ಲಿ ಅರ್ಜಿದಾರರು ಕೋರಿರುತ್ತಾರೆ.

ಪ್ರಸ್ತಾವನೆಯನ್ನು ದಿನಾಂಕ 17.07.2021 ರಂದು ಜರುಗಿದ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಸಂಖ್ಯೆ 49/2021 ರಲ್ಲಿ ಮಂಡಿಸಿ ಚರ್ಚಿಸಲಾಗಿರುತ್ತದೆ. ಚರ್ಚೆಯ ನಂತರ ಸರ್ವೆ ನಂ.45 ಪ್ರದೇಶವು ಆರ್.ಟಿ.ಸಿಯಂತೆ ಧರ್ಮತೋಪು ಹಾಗೂ ಗ್ರಾಮನಕ್ಷೆಯಂತೆ ಕೆರೆ ಎಂದು ಗುರುತಿಸಿದ್ದು, ಕಂದಾಯ ಇಲಾಖೆಯಿಂದ ಸರ್ವೆ ನಂ.45 ಕೆರೆ ಅಥವಾ ಧರ್ಮತೋಪು ಎಂಬ ಬಗ್ಗೆ ಮಾಹಿತಿ ಪಡೆದು ಕೆರೆಯಾಗಿದ್ದಲ್ಲಿ ವಲಯ ನಿಯಮಾವಳಿಯಂತೆ ಅಗತ್ಯ ಬಫರ್ ಅಳವಡಿಸಲು / ಧರ್ಮತೋಪು ಅಥವಾ ಕುಂಟೆ ಆಗಿದ್ದಲ್ಲಿ ಬಫರ್ ಅಳವಡಿಸದೇ ವಲಯ ನಿಯಮಾವಳಿಯಂತೆ ಸಾಮಾನ್ಯ ಷರತ್ತುಗಳಿಗೊಳಪಡಿಸಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕುಂಬಳಗೋಡು ಗ್ರಾಮದ ಸರ್ವೆ ನಂ. 117/2, 117/3, 117/5, 117/6, 117/7, 117/8, 117/11 ಮತ್ತು 117/12 ರಲ್ಲಿನ 39153.01 ಚ.ಮೀ

ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು - 560 020.

T. Chowdaiah Road, Kumarapark West, Bangalore-560 020, Facsimile: 2334 5799, Website: www.bdabangalore.org



(09 ಎಕರೆ-27 ಗುಂಟೆ) ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯನ್ನು ಕೆಟಿಸಿಪಿ ಕಾಯ್ದೆ 1961 ರ ಕಲಂ 17 (2-A), ಬಿಡಿಎ ಕಾಯ್ದೆ 1976 ರ ಕಲಂ 32 ಹಾಗೂ ವಲಯ ನಿಯಮಾವಳಿ Chapter 6.1 ರಂತೆ ಅನುಮೋದಿಸಲು ತೀರ್ಮಾನಿಸಿ, ನಿಯಮಾನುಸಾರ ಮುಂದಿನ ಕ್ರಮವಹಿಸುವ ಅಧಿಕಾರವನ್ನು ಆಯುಕ್ತರಿಗೆ ಪ್ರತ್ಯಾಯೋಜಿಸಲು ನಿರ್ಣಯಿಸಲಾಗಿರುತ್ತದೆ.

ಉಲ್ಲೇಖ [3] ರ ಪತ್ರದಲ್ಲಿ ವಿವಿಧ ಶುಲ್ಕಗಳ ಬಾಬು ₹. 66,76,270/- [₹. ಅರವತ್ತಾರು ಲಕ್ಷದ ಎಪ್ಪತ್ತಾರು ಸಾವಿರದ ಇನ್ನೂರ ಎಪ್ಪತ್ತು ಮಾತ್ರ] ಗಳನ್ನು ಪ್ರಾಧಿಕಾರಕ್ಕೆ ಪಾವತಿಸಲು ಅರ್ಜಿದಾರರಿಗೆ ತಿಳಿಸಲಾಗಿತ್ತು.

ಅರ್ಜಿದಾರರು ಉಲ್ಲೇಖ [4] ರಂತೆ ಕೆನರಾ ಬ್ಯಾಂಕ್ ಚಲನ್ ನಂ. 8872 ಮತ್ತು 8873 ರ ಮೂಲಕ ಕ್ರಮವಾಗಿ ₹. 54,58,770/-[₹. ಐವತ್ತನಾಲ್ಕು ಲಕ್ಷದ ಐವತ್ತೆಂಟು ಸಾವಿರದ ಏಳುನೂರ ಎಪ್ಪತ್ತು ಮಾತ್ರ] ₹. 12,17,500/-[₹. ಹನ್ನೆರಡು ಲಕ್ಷದ ಹದಿನೇಳು ಸಾವಿರದ ಐದುನೂರು ಮಾತ್ರ] ಒಟ್ಟು ₹. 66,76,270/- [₹. ಅರವತ್ತಾರು ಲಕ್ಷದ ಎಪ್ಪತ್ತಾರು ಸಾವಿರದ ಇನ್ನೂರ ಎಪ್ಪತ್ತು ಮಾತ್ರ] ಗಳನ್ನು ಪ್ರಾಧಿಕಾರದ ವಿವಿಧ ಲೆಕ್ಕ ಶೀರ್ಷಿಕೆಗಳಿಗೆ ಪಾವತಿಸಿರುತ್ತಾರೆ. ಸದರಿ ಮೊತ್ತವು ಪ್ರಾಧಿಕಾರದ ಲೆಕ್ಕ ಶೀರ್ಷಿಕೆಯಲ್ಲಿ ಸಂದಾಯವಾಗಿರುವ ಬಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆರ್ಥಿಕ ವಿಭಾಗದವರು ದಿನಾಂಕ 08.10.2021 ರಂದು ದೃಢೀಕರಿಸಿರುತ್ತಾರೆ.

ಉಲ್ಲೇಖ [5] ರಲ್ಲಿ ಅರ್ಜಿದಾರರು ಮೇಲ್ಕಂಡ ಕಂಡಿಕೆಗಳಲ್ಲಿ ವಿವರಿಸಿರುವಂತೆ RTC ಯಲ್ಲಿ ಧರ್ಮ ತೋಪು ಎಂದು ಗುರುತಿಸಿರುವ ಸರ್ವೆ ನಂ. 45 ರ ಪ್ರದೇಶಕ್ಕೆ 30 ಮೀ. ಬಫರ್ ಅಳವಡಿಸಿ ನಕ್ಷೆ ಸಲ್ಲಿಸಿರುತ್ತಾರೆ. ಅದರಂತೆ ನಕ್ಷೆಯಲ್ಲಿ ಬಫರ್ ಅಳವಡಿಸಿದೆ.

ಉಲ್ಲೇಖ [6] ರಂತೆ ತಾತ್ಕಾಲಿಕ ಕರಡು ವಸತಿ ಬಡಾವಣೆ ನಕ್ಷೆಯಲ್ಲಿನ ಉದ್ಯಾನವನ / ಬಯಲುಜಾಗಗಳು, ಪಬ್ಲಿಕ್ ಯುಟಿಲಿಟಿ ಮತ್ತು ರಸ್ತೆ ಪ್ರದೇಶಗಳನ್ನು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರಿಸಿಕೊಳ್ಳುವಂತೆ ಕಾರ್ಯಪಾಲಕ ಅಭಿಯಂತರರು [ಪಶ್ಚಿಮ], ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇವರಿಗೆ ತಿಳಿಸಲಾಗಿತ್ತು.

ಕಾರ್ಯಪಾಲಕ ಅಭಿಯಂತರರು [ಪಶ್ಚಿಮ], ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇವರು ಉಲ್ಲೇಖ [6] ರಂತೆ ತಾತ್ಕಾಲಿಕ ಕರಡು ವಸತಿ ಬಡಾವಣೆ ನಕ್ಷೆಯಲ್ಲಿನ ಉದ್ಯಾನವನ / ಬಯಲುಜಾಗಗಳು, ಪಬ್ಲಿಕ್ ಯುಟಿಲಿಟಿ ಮತ್ತು ರಸ್ತೆ ಪ್ರದೇಶಗಳನ್ನು ದಿನಾಂಕ 13.10.2021 ರಂದು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿ ಕೊಂಡಿರುತ್ತಾರೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕುಂಬಳಗೋಡು ಗ್ರಾಮದ ಸರ್ವೆ ನಂ. 117/2, 117/3, 117/5, 117/6, 117/7, 117/8, 117/11 ಮತ್ತು 117/12 ರಲ್ಲಿನ 39153.01 ಚ.ಮೀ (09 ಎಕರೆ - 27 ಗುಂಟೆ) ವಿಸ್ತೀರ್ಣದ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯನ್ನು Demarcation & Development ಉದ್ದೇಶಕ್ಕಾಗಿ ಮಾತ್ರ ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮೋದಿಸಲಾಗಿದೆ.


1	ತಾತ್ಕಾಲಿಕ ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡತಕ್ಕದ್ದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವಂತಿಲ್ಲ.
2	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.
3	ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
4	ಕಟ್ಟಡ ನಕ್ಷೆ ಅನುಮೋದನೆ ಸಮಯದಲ್ಲಿ ತಳಮಹಡಿ ಅಗತ್ಯತೆ ಬಗ್ಗೆ Water table ವರದಿ ಪಡೆದು ಅದಕ್ಕನುಗುಣವಾಗಿ ಕ್ರಮ ಜರುಗಿಸುವುದು.
5	ಅರ್ಜಿದಾರರು ಉದ್ದೇಶಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ, ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂದೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
6	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ಕೆಟಿಸಿಪಿ ಕಾಯ್ದೆ ಕಲಂ 76 (O) ರಡಿಯಲ್ಲಿ ರದ್ದಾಗುವುದೆಂದು ಭಾವಿಸತಕ್ಕದ್ದು ಹಾಗೂ ಸಿವಿಲ್ ವಾಜ್ಯಗಳೇನಾದರೂ ಇದ್ದಲ್ಲಿ ಪ್ರಾಧಿಕಾರವು ಜವಾಬ್ದಾರವಲ್ಲ.
7	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
8	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
9	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
10	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
11	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಆ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.

12	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
13	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು. ಸಿವಿಲ್ ಕಾಮಗಾರಿಗೆ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಉಪಯೋಗಿಸತಕ್ಕದ್ದು.
14	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದು.
15	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. (Dual Piping System)
16	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
17	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
18	ಸದರಿ ವಸತಿ ವಿನ್ಯಾಸದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (EWS) ಮತ್ತು ಕಡಿಮೆ ಆದಾಯ ವರ್ಗದವರಿಗಾಗಿ (LIG) ವಸತಿ ಬಡಾವಣೆ ನಕ್ಷೆಯಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ.10 ರಷ್ಟು ವಸತಿ ಘಟಕಗಳನ್ನು (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. ಆರ್ಥಿಕವಾಗಿ ಹಿಂದುಳಿದವರಿಗಾಗಿ (EWS) ಕಾಯ್ದಿರಿಸಿದ ನಿವೇಶನಗಳನ್ನು ಸಮಾಮೇಲನಗೊಳಿಸಿದಲ್ಲಿ ಸದರಿ ಉದ್ದೇಶವೇ ವಿಫಲವಾಗುವುದರಿಂದ EWS ಗಾಗಿ ಕಾಯ್ದಿರಿಸಿರುವ ನಿವೇಶನಗಳನ್ನು ಸಮಾಮೇಲನಗೊಳಿಸಬಾರದು.
19	ಗ್ರಾಮೀಣ ನೀರು ಸರಬರಾಜು ನೈರ್ಮಲ್ಯ ಇಲಾಖೆ, BESCOM ಇಲಾಖೆಗಳಿಂದ ಪಡೆದ ಕಾಮಗಾರಿ ಮುಕ್ತಾಯ ಪ್ರಮಾಣ ಪತ್ರ ಮತ್ತು NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
20	ಬಡಾವಣೆ ನಕ್ಷೆಯಲ್ಲಿ Transformer Yard, RWH, OHT, SWM, STP ಗಳಿಗಾಗಿ ಸೂಕ್ತಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು ಹಾಗೂ Transformer ಗಳನ್ನು ರಸ್ತೆಯಲ್ಲಿ ಅಳವಡಿಸದೇ, ಇದಕ್ಕಾಗಿಯೇ ಕಾಯ್ದಿರಿಸಲಾಗಿರುವ yard ಪ್ರದೇಶದಲ್ಲಿಯೇ ನಿರ್ಮಿಸುವುದು.
21	ಪ್ರಶ್ನಿತ ಪ್ರದೇಶದಲ್ಲಿ ನೈಸರ್ಗಿಕವಾಗಿ ಅಥವಾ RS ನಕ್ಷೆ ಅಥವಾ RMP ರಂತೆ ಹಾದು ಹೋಗುವ ಹಳ್ಳ ಮತ್ತು ಕೊಳ್ಳಗಳನ್ನು ಹಾಗೂ ಬಂಡಿದಾರಿ, ಕಾಲುದಾರಿಗಳನ್ನು ಒತ್ತುವರಿ ಮಾಡಬಾರದು, ನೀರಿನ ಹರಿವಿಗೆ ಅಡಚಣೆ ಉಂಟು ಮಾಡದೇ ಸರಾಗವಾಗಿ ನೀರು ಹರಿದು ಹೋಗುವಂತೆ ಅಭಿವೃದ್ಧಿಪಡಿಸತಕ್ಕದ್ದು. ಸದರಿ ವಿನ್ಯಾಸದಲ್ಲಿ ಬರುವ ಖರಾಬು ಪ್ರದೇಶಗಳನ್ನು ಒತ್ತುವರಿ ಮಾಡತಕ್ಕದ್ದಲ್ಲ. ಅವುಗಳನ್ನು ಯಥಾವತ್ತಾಗಿ ಕಾಯ್ದಿರಿಸತಕ್ಕದ್ದು.

22	ಅನುಮೋದಿತ ವಿನ್ಯಾಸ ನಕ್ಷೆಯನ್ನು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ)ದಲ್ಲಿ ನೋಂದಣಿ ಮಾಡಿಸುವುದು.
23	ಪ್ರಸ್ತಾವನೆಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಾಗಲೀ / ಲೋಕಾಯುಕ್ತದಲ್ಲಾಗಲೀ / ಎ.ಸಿ.ಬಿ ಯಲ್ಲಾಗಲೀ ಪ್ರಕರಣ ದಾಖಲಾಗಿದ್ದಲ್ಲಿ ಅರ್ಜಿದಾರರೇ ಪರಿಹರಿಸಿಕೊಳ್ಳತಕ್ಕದ್ದು. ಪ್ರಾಧಿಕಾರವು ಜವಾಬ್ದಾರರಾಗಿರುವುದಿಲ್ಲ.
24	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶವು ಸೇರಿದಂತೆ ಬಡಾವಣೆಯಲ್ಲಿನ ಒಂದು ಹೆಕ್ಟೇರ್ ಪ್ರದೇಶದಲ್ಲಿ 40 ಮರಗಳಂತೆ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು.
25	ಪ್ರಾಧಿಕಾರದ ಸೆನ್ಸಿಟೀವ್ ವಲಯ ಉಪಸಮಿತಿ ಸಭೆಯ ತೀರ್ಮಾನದಲ್ಲಿನ ಷರತ್ತುಗಳಿಗೆ ಬದ್ಧರಿರುವುದು.
26	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಮೇಲ್ಕಂಡ ಷರತ್ತುಗಳಿಗೆ ಒಳಪಡಿಸಿ ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಕುಂಬಳಗೋಡು ಗ್ರಾಮದ ಸರ್ವೆ ನಂ. 117/2, 117/3, 117/5, 117/6, 117/7, 117/8, 117/11 ಮತ್ತು 117/12 ರಲ್ಲಿನ 39153.01 ಚ.ಮೀ (09 ಎಕರೆ - 27 ಗುಂಟೆ) ವಿಸ್ತೀರ್ಣದ ಪ್ರದೇಶಕ್ಕೆ Demarcation & Development ಉದ್ದೇಶಕ್ಕಾಗಿ ಮಾತ್ರ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲಾಗಿದೆ.

 04/12/2021
ಆಯುಕ್ತರು,

ಬೆಂಗಳೂರು, ಬೆಂಗಳೂರು


ಇವರಿಗೆ,

ಶ್ರೀ ಎಂ.ವಿ. ಕಾರ್ತಿಕ್,

225, 6 ನೇ ಮುಖ್ಯ ರಸ್ತೆ,

16 ನೇ ಅಡ್ಡ ರಸ್ತೆ, ಎಂ.ಸಿ. ಬಡಾವಣೆ,

ವಿಜಯನಗರ, ಬೆಂಗಳೂರು 560 040.